



ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲ

BANGALORE WATER SUPPLY AND SEWERAGE BOARD

ಸಾರ್ವಜನಿಕ ಸಂಪರ್ಕಾಧಿಕಾರಿಗಳ ಕಛೇರಿ, 2ನೇ ಮಹಡಿ, ಕಾವೇರಿ ಭವನ, ಬೆಂಗಳೂರು -560 009

ನಂ.ಬೆಂಜಮಂ/ಸಾಸಂಅ-03/2023-24

ದಿ: 10-08-2023

ಪತ್ರಿಕಾ ಪ್ರಕಟಣೆ:-

ಕರ್ನಾಟಕ ಘನ ಸರ್ಕಾರವು “ಬ್ರಾಂಡ್ ಬೆಂಗಳೂರು” ಶೀರ್ಷಿಕೆಯೊಂದಿಗೆ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿರುತ್ತಾರೆ. ಈ ಸಂಬಂಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲವನ್ನು ನೋಡಲ್ ಏಜೆನ್ಸಿಯನ್ನಾಗಿ ನೇಮಕ ಮಾಡಿದ್ದು, ಶೈಕ್ಷಣಿಕ ಸಂಸ್ಥೆಯಾದ ದಯಾನಂದ ಸಾಗರ್ ತಾಂತ್ರಿಕ ಸಂಸ್ಥೆಯ ಸಹಯೋಗದೊಂದಿಗೆ ದಿನಾಂಕ: 10.08.2023 ರಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಮೂಲಕ ನೀರಿನ ಸಮಸ್ಯೆಯನ್ನು ಕಡಿಮೆ ಮಾಡಲು ಸೂಕ್ತ ಯೋಜನೆಯನ್ನು ರೂಪಿಸಬೇಕೆಂದು ಜಲಮಂಡಲವು ಯೋಜನಾ ವಿಭಾಗದ ಮುಖ್ಯ ಅಭಿಯಂತರರು ಹಾಗೂ ಜಲಸುರಕ್ಷಾ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಕೆ.ಎನ್.ರಾಜೀವ್ ರವರು ತಿಳಿಸಿದರು.

ದಯಾನಂದ್ ಸಾಗರ್ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ವಿಚಾರ ಸಂಕೀರ್ಣವನ್ನು ಉದ್ದೇಶಿಸಿ ಬೆಂಗಳೂರು ನಗರದಾದ್ಯಂತ ಜಲಮಂಡಲವು ವತಿಯಿಂದ ನೀರಿನ ಸರಬರಾಜು ಮಾಡಲಾಗುತ್ತಿದ್ದು, ಅದರ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಜಲಮಂಡಲವು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಜನರಿಗೆ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ದಿನದ 24 ಗಂಟೆಯೂ ಜಲಮಂಡಲವು ನೌಕರರುಗಳು ಕಾರ್ಯನಿರ್ವಹಿಸುತ್ತಿರುತ್ತಾರೆ ಹಾಗೂ ನಗರದಲ್ಲಿ ಹೆಚ್ಚಾಗಿ ಕಾವೇರಿ ನೀರಿನ ಮೇಲೆ ಅವಲಂಬಿತರಾಗಿದ್ದು, ಪರ್ಯಾಯ ವ್ಯವಸ್ಥೆಗಳಿಗೆ ನಾವೇ ಮುಂದಾಗಬೇಕಾಗಿದೆ. ಜನರಿಗೆ ಗುಣಮಟ್ಟದ ನೀರನ್ನು ನೀಡುವ ಸಲುವಾಗಿ ರಿಯಲ್ ಟೈಮ್ ಆನ್‌ಲೈನ್ ನೀರಿನ ಗುಣಮಟ್ಟ ಮಾನಿಟರಿಂಗ್ ಸ್ಟೇಷನ್‌ಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಲಸುರಕ್ಷಾ ಬೆಂಗಳೂರು ವಿಷಯವಾಗಿ ವಿಚಾರ ಸಂಕೀರ್ಣದಲ್ಲಿ ಬಂದಂತಹ ಪ್ರಮುಖ ಸಲಹೆಗಳು

- ಬೆಂಗಳೂರಿನ ದೊಡ್ಡ ಕೆರೆಗಳ ಪಕ್ಕದಲ್ಲಿಯೇ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡಿ ಸಂಸ್ಕರಿಸಿದ ನೀರನ್ನು ಕೆರೆಗಳ ಪುನಃಶ್ಚೇತನಕ್ಕೆ ಬಳಸುವುದು.
- ಕೊಳಚೆ ನೀರನ್ನು ರಾಜಕಾಲುವೆ ಹಾಗೂ ಕೆರೆಗಳಿಗೆ ಹರಿಯಲು ಬಡದೆ ಒಳಚರಂಡಿಗಳಿಂದಲೇ ಕೊಳಚೆ ನೀರು ಹರಿವಂತೆ ಮಾಡುವ ಜೊತೆಗೆ ಕೊಳಚೆ ನೀರನ್ನು ಸಂಪೂರ್ಣವಾಗಿ ಶುದ್ಧೀಕರಿಸಿ ಕೆರೆಗಳಿಗೆ ಬಿಡಬೇಕು.
- ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಇಂಗು ಗುಂಡಿಗಳ ನಿರ್ಮಾಣ ಮಾಡುವುದು.
- ಶುದ್ಧ/ಹೊಸನೀರನ್ನು ಉಳಿಸಲು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಮರುಬಳಕೆ ಮಾಡುವ ವಿಧಾನಗಳನ್ನು ಅನುಷ್ಠಾನಕ್ಕೆ ತರುವುದು.
- ಅಂತರ್ಜಲದ ವಿವೇಚನಾ ರಹಿತ/ಯಥೇಚ್ಛೆ ಬಳಕೆಯನ್ನು ನಿಯಂತ್ರಿಸುವುದು ಹಾಗೂ ನೀರಿನ ಮಿತಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು.
- ನೀರು ಪೂರೈಕೆಯ ಮೂಲವಾಗಿ ನಗರದ ಕೆರೆಗಳನ್ನು ಬಳಸುವುದು.
- ಅನಧೀಕೃತವಾಗಿ ಬೋರ್‌ವೆಲ್‌ಗಳನ್ನು ಕೊರೆಯುವುದನ್ನು ತಡೆಯುವ ಜೊತೆಗೆ ಅಂತಹವರ ಮೇಲೆ ದುಪ್ಪಟ್ಟು ದಂಡವನ್ನು ವಿಧಿಸುವುದು.
- ಸೋರಿಕೆಯಾಗುವ ನೀರನ್ನು ತಡೆಯಲು ಸೂಕ್ತ ಕ್ರಮವಹಿಸುವುದು.
- ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್.ಟಿ.ಪಿಗಳನ್ನು ನಿರ್ಮಿಸುವುದನ್ನು ಕಡ್ಡಾಯಗೊಳಿಸುವುದು.
- ವಿಕೇಂದ್ರೀಕೃತ ಪದ್ಧತಿಯಲ್ಲಿ ಎಸ್.ಟಿ.ಪಿಗಳನ್ನು ನಿರ್ಮಿಸಲು ಕ್ರಮವಹಿಸುವುದು.

- ಕಲುಷಿತ ನೀರು ಶುದ್ಧೀಕರಿಸಿ ಸಂಸ್ಕರಿಸಿದ ನೀರನ್ನು ಮರುಬಳಕೆ ಮಾಡಲು ನಾಗರೀಕರಲ್ಲ ಜಾಗೃತಿ ಮೂಡಿಸುವುದು.
- ಒಳಚರಂಡಿಗಳ ವ್ಯವಸ್ಥೆ ಸರಿಯಾಗಿರುವಂತೆ ನೋಡಿಕೊಳ್ಳುವುದು.

ಈ ಕಾರ್ಯಕ್ರಮದಲ್ಲಿ ದಯಾನಂದ ಸಾಗರ್ ತಾಂತ್ರಿಕ ಮಹಾವಿದ್ಯಾಲಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ರಾಮರಾಜು, ಜಲಮಂಡಳಿಯ ಪ್ರಧಾನ ಮುಖ್ಯ ಅಭಿಯಂತರರಾದ ಶ್ರೀ ಜ.ಸುರೇಶ್, ಮಂಡಳಿಯ ಮುಖ್ಯ ಅಭಿಯಂತರರಾದ ಶ್ರೀ ವೆಂಕಟೇಶ್ ಹಾಗೂ ಜಲಮಂಡಳಿಯ ಅಧಿಕಾರಿಗಳು, ದಯಾನಂದ ಸಾಗರ್ ಕಾಲೇಜು ಪ್ರಾಧ್ಯಾಪಕರು, ಜಲತಜ್ಞರು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ
ಸಹಿ/-
ಸಾರ್ವಜನಿಕ ಸಂಪರ್ಕಾಧಿಕಾರಿ
ಬೆಂಗಳೂರು ಜಲಮಂಡಳಿ